



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ಕನ್ನಡ
ವಾರ್ತಾಪತ್ರಿಕೆ

ಸಂಪುಟ : 33 | ಸಂಚಿಕೆ : 16 | 22 ಜುಲೈ 2026 | ಬುಧವಾರ | ಪುಟಗಳು : 8 | ಬೆಲೆ : 2/-

ಭಾರತೀಯ ರಾಷ್ಟ್ರೀಯ ಸಹಕಾರ ಒಕ್ಕೂಟದ (NCUI) ಆಡಳಿತ ಮಂಡಳಿಯ ಸದಸ್ಯರಾಗಿ ಸನ್ಮಾನ್ಯ ಶ್ರೀ ಎಚ್.ಕೆ. ಪಾಟೀಲರ ಆಯ್ಕೆ

ನವದೆಹಲಿ : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ವತಿಯಿಂದ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳಗಳ ಗುಂಪಿನಿಂದ ನವದೆಹಲಿಯ ಭಾರತೀಯ ರಾಷ್ಟ್ರೀಯ ಸಹಕಾರ ಒಕ್ಕೂಟದ ಆಡಳಿತ ಮಂಡಳಿಗೆ ಮಾನ್ಯ ಶ್ರೀ ಎಚ್.ಕೆ. ಪಾಟೀಲ ಸಾಹೇಬರು ಸ್ಪರ್ಧಿಸಿ ಆಯ್ಕೆಯಾಗಿರುತ್ತಾರೆ. ಈ ಚುನಾವಣೆಯು ದಿನಾಂಕ : 18.07.2026ರಂದು ಮತದಾನ ಜರುಗಿ ದಿನಾಂಕ : 19.07.2026ರಂದು



ಮತ ಎಣಿಕೆ ಜರುಗಿದಾಗ ಇವರ ಪ್ರತಿಸ್ಪರ್ಧಿ ಶ್ರೀ ಸುನೀಲ ಗುಪ್ತಾ ಇವರಿಗೆ ನಾಲ್ಕು ಮತಗಳು ಮತ್ತು ಶ್ರೀ ಎಚ್.ಕೆ. ಪಾಟೀಲರಿಗೆ ನಾಲ್ಕು ಮತಗಳು ಬಂದವು. ಈ ಹಿನ್ನೆಲೆಯಲ್ಲಿ ಇಬ್ಬರ ಒಪ್ಪಿಗೆಯ ಮೇರೆಗೆ ಚುನಾವಣಾಧಿಕಾರಿಯು ಚೀಟಿ ಎತ್ತಲು ನಿರ್ಧರಿಸಿದರು. ಸದರಿ ಒಪ್ಪಿಗೆಯಂತೆ ಕಾವಲುಗಾರನಿಂದ ಚೀಟಿ ಎತ್ತಲಾಗಿ ಸನ್ಮಾನ್ಯ ಶ್ರೀ ಎಚ್.ಕೆ. ಪಾಟೀಲರು ಆಯ್ಕೆಯಾದರು. ಈ ಮೂಲಕ ಚುನಾವಣಾಧಿಕಾರಿಯು ಶ್ರೀ ಎಚ್.ಕೆ. ಪಾಟೀಲರು ಆಯ್ಕೆಯಾಗಿರುತ್ತಾರೆಂದು ಅಧಿಕೃತವಾಗಿ ಘೋಷಿಸಿದರು. ಇವರ ಗೆಲುವಿಗೆ ಕಾರಣಕರ್ತರಾಗಿರುವ ನವದೆಹಲಿಯ ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಹಾಗೂ ಪತ್ತಿನ ಸಂಘಗಳ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಲಕ್ಷ್ಮಿದಾಸ್ ಅವರಿಗೆ, ಮತ ನೀಡಿರುವ ಮತದಾರರಿಗೆ ಮತ್ತು ಚುನಾವಣೆಯಲ್ಲಿ ಸಹಕರಿಸಿರುವ ಅಭಿಮಾನಿ ವರ್ಗಕ್ಕೆ ಹಾಗೂ ಎಲ್ಲಾ ಸಹಕಾರಿಗಳಿಗೆ ಮಹಾಮಂಡಳದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಎಚ್.ಕೆ.ಪಾಟೀಲರವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

ಈ ಸಂದರ್ಭದಲ್ಲಿ ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಹಾಗೂ ಪತ್ತಿನ ಸಂಘಗಳ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಲಕ್ಷ್ಮಿದಾಸ್, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಆಡಳಿತಾಧಿಕಾರಿ ಶ್ರೀ ಮಲ್ಲಿಕಾರ್ಜುನ ಡಿ.ಮಲ್ಲೂರ, ಹಿರಿಯ ಸಹಕಾರಿ ಶ್ರೀ ಸಂಜಯ ಪಾಟೀಲ ಮತ್ತು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರ ಯವರು ಉಪಸ್ಥಿತರಿದ್ದರು.

ಹಲವು ಸವಾಲುಗಳ ನಡುವೆಯೂ ನಮ್ಮ ಅರ್ಥಿಕತೆ ಸದೃಢ

ಆರ್‌ಜಿಬಿ ಗವರ್ನರ್ ಸಂಜಯ್ ಮಲ್ಹೋತ್ರಾ ಪ್ರತಿಪಾದನೆ ಸಕಾರಾತ್ಮಕ ನಡೆಗಳ ಹೊರತಾಗಿಯೂ ಅರ್ಥಿಕತೆ ಸವಾಲುಗಳ ಕಡೆಗಣನೆ ಸಲ್ಲ

ಮುಂಬಯಿ : ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಜಾಗತಿಕವಾಗಿ ಅನಿಶ್ಚಿತತೆ ಉಂಟಾಗಿದ್ದರೂ ಭಾರತದ ಆರ್ಥಿಕತೆಯ ಮೂಲಭೂತ ಅಂಶಗಳು-ಬಲವಾಗಿವೆ. ಆರ್ಥಿಕ ಬೆಳವಣಿಗೆ ಉತ್ತಮ ವೇಗದಲ್ಲಿದೆ ಎಂದು ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.

ದೂರದರ್ಶನಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ತಮ್ಮ ವಿಚಾರಗಳನ್ನು ಮಂಡಿಸಿದ ಅವರು ಮಧ್ಯಪ್ರಾಚ್ಯ ಬಿಕ್ಕಟ್ಟು ಹಾಗೂ ದುರ್ಬಲ ಮುಂಗಾರು ನಮ್ಮ ಪಾಲಿಗೆ ದೊಡ್ಡ ಸವಾಲುಗಳಾಗಿ ಪರಿಣಮಿಸಬಹುದು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಇದೇ ವೇಳೆ ಹೆಚ್ಚು ಬಲಿಷ್ಠಗೊಳ್ಳುತ್ತಿರುವ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯದ ಸ್ಥಿರತೆಯನ್ನು ಸಮರ್ಥಿಸಿಕೊಂಡರು. 'ಇರಾನ್ ಸಂಘರ್ಷದಿಂದ ಕಚ್ಚಾ ತೈಲದ ಬೆಲೆ ಏರುಗತಿಯಲ್ಲಿದೆ. ಇದರಿಂದ ಡಾಲರ್ ಮೌಲ್ಯ ಹೆಚ್ಚಿದೆ. ಇದರಿಂದ ಜಗತ್ತಿನ ಹಲವು ದೇಶಗಳ ಕರೆನ್ಸಿಗಳು ದುರ್ಬಲಗೊಂಡಿವೆ. ಇವುಗಳಿಗೆ ಹೋಲಿಸಿದರೆ ಭಾರತದ ರೂಪಾಯಿ ಮೌಲ್ಯ ತಹಬದಿಯಲ್ಲಿದೆ' ಎಂದಿದ್ದಾರೆ. "ಸೇವಾ ವಲಯದಲ್ಲಿ ಹೆಚ್ಚಿದ ರಫ್ತು, ಅನಿವಾಸಿ ಭಾರತೀಯರಿಂದ ಹರಿದು ಬರುತ್ತಿರುವ ಹಣದ ರವಾನೆ, ದಾಖಲೆಯ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮತ್ತು ಹೊಸ ಮುಕ್ತ ವ್ಯಾಪಾರ ಒಪ್ಪಂದಗಳ ಬಲದಿಂದ ಭಾರತದ ಬಾಹ್ಯ ಆರ್ಥಿಕ ವಲಯ ಸ್ಥಿತಿಸ್ಥಾಪಕತ್ವವನ್ನು ಕಾಯ್ದುಕೊಳ್ಳಲಿದೆ," ಎಂದು ಮಲ್ಹೋತ್ರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ಸಂಪಾದಕೀಯ

ಆತ್ಮೀಯ ಸಹಕಾರಿಗಳೇ...



ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅರಿಯುವುದು ಇಂದಿನ ಅಗತ್ಯವಾಗಿದೆ

ಕರ್ನಾಟಕ ಸರ್ಕಾರದ ನೇತೃತ್ವದಲ್ಲಿ ದೇಶದ ಮೊದಲ ಕೃತಕ ಬುದ್ಧಿಮತ್ತೆಯ ಎಐ ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ಘೋಷಿಸಿದ್ದಾರೆ. 2031ರ ವೇಳೆಗೆ 40 ಲಕ್ಷಕ್ಕೂ ಹೆಚ್ಚು ಎಐ ಆಧಾರಿತ ಉದ್ಯೋಗಾವಕಾಶಗಳು ದೇಶದಲ್ಲಿ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ವರದಿಯೊಂದು ಹೇಳಿದೆ. ನೂತನ ತಂತ್ರಜ್ಞಾನಗಳನ್ನು ಅರಿಯುವುದು, ಕೌಶಲ್ಯಗಳನ್ನು ಉನ್ನತೀಕರಿಸಿಕೊಂಡು ಮರುಕೌಶಲ್ಯ ತರಬೇತಿಗಳನ್ನು ಪಡೆಯುವುದು ಈಗಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯವನ್ನು ಎಐ ನೆಲೆಯಾಗಿ ರೂಪಿಸುವುದು ಹಾಗೂ ಆಡಳಿತ ಮತ್ತು ಸಾರ್ವಜನಿಕ ಸೇವಾ ವಲಯದಲ್ಲಿ ಎಐ ತಂತ್ರಜ್ಞಾನವನ್ನು ಸಂಯೋಜಿಸುವುದು ಸರ್ಕಾರದ ಉದ್ದೇಶವಾಗಿರುವಂತಿದೆ. ಇದಕ್ಕಾಗಿ ಎಐ ಪ್ರತಿಭೆಗಳನ್ನು ಬೆಳೆಸಲು, ಸುಧಾರಿತ ಸಂಶೋಧನೆಯನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ ಸರ್ಕಾರದ ನಡುವೆ ನಿಕಟ ಸಹಯೋಗಕ್ಕಾಗಿ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಮುಖ್ಯಮಂತ್ರಿಗಳ ಚಿಂತನೆ ಸ್ವಾಗತಾರ್ಹವಾಗಿದೆ.

ದಶಕಗಳ ಹಿಂದೆ ಅಂದಿನ ನಮ್ಮ ದೇಶದ ನೇತಾರರು ಮುಂದಾಲೋಚನೆಯಿಂದ ತೆಗೆದುಕೊಂಡ ಮುಕ್ತ ನಿಲುವಿನಿಂದಾಗಿ ಅದುವರೆವಿಗೂ ಅಭಿವೃದ್ಧಿಶೀಲ ರಾಷ್ಟ್ರವಾಗಿದ್ದ ನಮ್ಮ ದೇಶ ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯವಾಗಿ ಅಭಿವೃದ್ಧಿ ಹೊಂದಿದೆ. ಈ ಕ್ಷೇತ್ರದಲ್ಲಿ ನಮ್ಮ ಬೆಂಗಳೂರು ದೇಶದ ರಾಜಧಾನಿಯಾಗಿ ಬೆಳೆದಿದೆ.

ಇಂದು ಹಲವು ವಿಭಾಗಗಳು ಕೃತಕ ಬುದ್ಧಿಮತ್ತೆಯ ಆಧಾರದ ಮೇಲೆ ನಡೆಯುತ್ತಿದೆ. ಕೋಡಿಂಗ್, ಮಾರ್ಕೆಟಿಂಗ್, ಆಫ್ ಲೈವ್ ದತ್ತಾಂಶಗಳ ನಮೂದು, ಬ್ಯಾಂಕ್ ವಹಿವಾಟು ಸೇರಿದಂತೆ ಬಹುಪಾಲು ಕ್ಷೇತ್ರವನ್ನು ಎಐ ತಂತ್ರಜ್ಞಾನ ಆವರಿಸಿಕೊಳ್ಳುತ್ತಿದೆ. ಮಾಹಿತಿಗಳ ಪ್ರಕಾರ: ಕೆಲಸಗಾರರಿಗಿಂತ ಎಐ ತಂತ್ರಜ್ಞಾನ ಶೇ.30ರಷ್ಟು ವೇಗವಾಗಿ ಯಾವುದೇ ತಪ್ಪಿಲ್ಲದಂತೆ ಕೆಲಸವನ್ನು ಮಾಡಿ ಮುಗಿಸುತ್ತಿದೆ. ಅಲ್ಲದೆ ಪ್ರತಿನಿತ್ಯವೆಂಬಂತೆ ಕೃತಕ ಬುದ್ಧಿಮತ್ತೆಯ ನೂತನ ಟೂಲ್‌ಗಳು ಆವಿಷ್ಕಾರವಾಗುತ್ತಿವೆ. ಇದರಿಂದಾಗಿ ಎಲ್ಲಾ ಕ್ಷೇತ್ರಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಕಂಡು ಬರುತ್ತಿದೆ. ಕೃತಕ ಬುದ್ಧಿಮತ್ತೆಯ ಅಳಡಿಕೆಯಿಂದ ವೈದ್ಯಕೀಯ ಕ್ಷೇತ್ರದಲ್ಲಿ ನುರಿತ ವೈದ್ಯರಿಗಿಂತ ಉತ್ತಮವಾಗಿ ರೋಗಗಳನ್ನು ಕೃತಕ ಬುದ್ಧಿಮತ್ತೆಯ ಟೂಲ್‌ಗಳು ಪತ್ತೆ ಮಾಡುತ್ತಿವೆ. ಇದರಿಂದಾಗಿ ಎಲ್ಲ ಕ್ಷೇತ್ರಗಳಲ್ಲೂ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ಬಹಳ ವೇಗವಾಗಿ ಆವರಿಸಿಕೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಬ್ಯಾಂಕಿಂಗ್, ಗ್ರಾಹಕ ಸೇವಾ ವಲಯ, ಈ ತಂತ್ರಜ್ಞಾನದಿಂದ ಹೊರ ಉಳಿಯಲು ಸಾಧ್ಯವಿಲ್ಲ.

ಇದು ಸಹಕಾರಿಗಳಾದ ನಮಗೂ ಎಚ್ಚರಿಕೆಯ ಗಂಟೆಯಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರ ಕ್ಷೇತ್ರ ಪ್ರಗತಿ ಸಾಧಿಸುತ್ತಿರುವಾಗಲೇ ಕೃತಕ ಬುದ್ಧಿಮತ್ತೆಯ ಜ್ಞಾನಕ್ಕೆ ತೆರೆದುಕೊಳ್ಳಬೇಕಾದ ಅಗತ್ಯವಿದೆ. ಅದಕ್ಕಾಗಿ ನಾವುಗಳು ಸಜ್ಜಾಗಬೇಕಾಗುತ್ತದೆ. ಇದರ ಕುರಿತು ಆಗಿಂದಾಗ್ಗೆ ನಾವುಗಳು ಪರಾಮರ್ಶೆ ನಡೆಸಬೇಕಿದೆ. ನಮ್ಮ ಕ್ಷೇತ್ರದಲ್ಲಿ ವೃತ್ತಿಯಲ್ಲಿರುವವರಿಗೆ ಇಂದಿನ ತಾಂತ್ರಿಕ ಆವಿಷ್ಕಾರಗಳನ್ನು ತಿಳಿಸಿಕೊಡಬೇಕು, ತರಬೇತಿ ನೀಡಬೇಕು. ಈ ಕಾರ್ಯ ನಿರಂತರ ನಡೆಯುವಂತೆ ನೋಡಿಕೊಂಡಲ್ಲಿ, ನಮ್ಮ ಸಹಕಾರ ಬ್ಯಾಂಕಿಂಗ್ ವಲಯವು ಕೃತಕ ಬುದ್ಧಿಮತ್ತೆಯ ಅಳವಡಿಸಿಕೊಂಡು ಇನ್ನೂ ಹೆಚ್ಚಿನ ವೃತ್ತಿಪರತೆ ಮೈಗೂಡಿಸಿಕೊಳ್ಳಲಿದೆ, ಪ್ರಗತಿ ಸಾಧಿಸಲಿದೆ ಎಂದು ನಾನು ನಂಬುತ್ತೇನೆ.

» ಎಚ್.ಕೆ. ಪಾಟೀಲ

ಚಿಲ್ಲರೆ ಹಣದುಬ್ಬರ ಶೇ.4.38ಕ್ಕೆ ಏರಿಕೆ

ನವದೆಹಲಿ: ಆಹಾರ ವಸ್ತುಗಳ ಬೆಲೆ ಹೆಚ್ಚಳದ ಪರಿಣಾಮವಾಗಿ ಜೂನ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇಕಡ 4.38ಕ್ಕೆ ಹೆಚ್ಚಳ ಆಗಿದೆ. ಇದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿಗದಿ ಮಾಡಿಕೊಂಡಿರುವ ಗುರಿಗಿಂತ ಹೆಚ್ಚು. ಚಿಲ್ಲರೆ ಹಣದುಬ್ಬರ ಪ್ರಮಾಣವನ್ನು ಶೇ.4ರಲ್ಲಿ ನಿಗದಿ ಮಾಡುವುದು ಆರ್‌ಬಿಐ ಗುರಿ. ಹಣದುಬ್ಬರ ಪ್ರಮಾಣವನ್ನು ಅಂದಾಜಿಸುವ ಹೊಸ ಸರಣಿಯು ಜನವರಿಯಲ್ಲಿ ಜಾರಿಗೆ ಬಂದಿದ್ದು, ಅದಾದ ನಂತರದಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ.4ರ ಮಟ್ಟಕ್ಕಿಂತ ಜಾಸ್ತಿ ಆಗಿರುವುದು ಇದೇ ಮೊದಲು.



ನಗರ ಪ್ರದೇಶಗಳಲ್ಲಿ ಹಣದುಬ್ಬರ ಪ್ರಮಾಣವು ಶೇ.4.74 ರಷ್ಟು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಶೇ.3.92 ರಷ್ಟು ದಾಖಲಾಗಿದೆ. ಜೂನ್‌ನಲ್ಲಿ ದಾಖಲಾಗಿರುವುದು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚು ಮಾಡಿದ ನಂತರದ ಮೊದಲ ಪೂರ್ಣ ಒಂದು ತಿಂಗಳ ಹಣದುಬ್ಬರದ ಅಂಕಿ-ಅಂಶವಾಗಿದೆ. ಮೇ ಮಧ್ಯ ಭಾಗದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಯಿತು.

ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ ಚಿಲ್ಲರೆ ಹಣದುಬ್ಬರ ಪ್ರಮಾಣವು ಮೇ ತಿಂಗಳಲ್ಲಿ ಶೇ 3.93ರಷ್ಟು ಇತ್ತು. ಆಹಾರ ವಸ್ತುಗಳ ಬೆಲೆ ಏರಿಕೆ ಪ್ರಮಾಣವು ಮೇ ತಿಂಗಳಲ್ಲಿ ಶೇ 4.78ರಷ್ಟು ಇದ್ದಿದ್ದು ಜೂನ್‌ನಲ್ಲಿ ಶೇ.5.32ಕ್ಕೆ ಹೆಚ್ಚಳವಾಗಿದೆ ಎಂಬುದನ್ನು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಬಿಡುಗಡೆ ಮಾಡಿರುವ ಅಂಕಿ-ಅಂಶಗಳು ಹೇಳುತ್ತಿವೆ.

ಬೆಳ್ಳಿ, ಚಿನ್ನ, ವಜ್ರ ಮತ್ತು ಪ್ಲಾಟಿನಂ ಆಭರಣಗಳು; ಶುಂಠಿ, ಟೊಮಾಟೊ, ಒಣದ್ರಾಕ್ಷೆ ಬೆಲೆಯು ಜೂನ್‌ನಲ್ಲಿ ಬಹಳ ಹೆಚ್ಚಳ ಆಗಿದೆ. ಆಲೂಗಡ್ಡೆ, ಬಟಾಣಿ, ಜೀರಿಗೆ ಬೆಲೆ ಏರಿಕೆಯು ಕಡಿಮೆ ಪ್ರಮಾಣದಲ್ಲಿದೆ. ರೆಪೋ ದರದ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಾಗ ಆರ್‌ಬಿಐ ಚಿಲ್ಲರೆ ಹಣದುಬ್ಬರ ಪ್ರಮಾಣವನ್ನು ಪರಿಗಣನೆಗೆ ತೆಗೆದುಕೊಳ್ಳುತ್ತದೆ. ಜೂನ್‌ನಲ್ಲಿ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡಿದ್ದ ಆರ್‌ಬಿಐ, ಪ್ರಸಕ್ತ ಹಣಕಾಸು ವರ್ಷದಲ್ಲಿ ಹಣದುಬ್ಬರ ಪ್ರಮಾಣವು ಶೇ.5.1ಕ್ಕೆ ಹೆಚ್ಚಳ ಆಗಬಹುದು ಎಂದು ಅಂದಾಜಿಸಿತ್ತು.

ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿ ವರ್ಗದವರಿಗೆ ಐದು ದಿನಗಳ ನಿರ್ವಹಣೆ ಅಭಿವೃದ್ಧಿ ತರಬೇತಿಯನ್ನು ಏರ್ಪಡಿಸಿರುವ ಕುರಿತು

ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ಮತ್ತು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಂ)ಯ ಜಂಟಿ ಸಹಯೋಗದೊಂದಿಗೆ ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ಪೂರ್ಣ ಪ್ರಮಾಣದಲ್ಲಿ ಐದು ದಿನಗಳ ಉನ್ನತ ಮಟ್ಟದ “ನಿರ್ವಹಣೆ ಅಭಿವೃದ್ಧಿ ತರಬೇತಿ” (Management Development Programme)ಯನ್ನು ಪ್ರಾರಂಭಿಸಲಾಗಿದೆ.

ಇತ್ತೀಚೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳು ಆಗುತ್ತಿದ್ದು, ಅವುಗಳನ್ನು ಸಮರ್ಥವಾಗಿ ನಿರ್ವಹಿಸಲು ಈ ದೀರ್ಘಾವಧಿಯ ತರಬೇತಿಯನ್ನು ಏರ್ಪಡಿಸಲಾಗಿದೆ. ಈ ಸದರಿ 11ನೇ Batch ತರಬೇತಿಯನ್ನು ದಿನಾಂಕ : 22.08.2026ರಂದು ಬೆಳಿಗ್ಗೆ 09.00 ಗಂಟೆಯಿಂದ ದಿನಾಂಕ : 26.08.2026ರ ಸಾಯಂಕಾಲ 05.30 ಗಂಟೆಯವರೆಗೆ ಒಟ್ಟು ಐದು ದಿನಗಳ ಕಾಲ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಂ) ನಂ.67, ಪದ್ಮನಾಭನಗರ, ಬನಶಂಕರಿ 2ನೇ ಹಂತ, ಬೆಂಗಳೂರು-560 070 ಇಲ್ಲಿ ಏರ್ಪಡಿಸಲಾಗಿದೆ. ಈ ತರಬೇತಿ ಶಿಬಿರದಲ್ಲಿ ಉಟ-ತಿಂಡಿ, ವಸತಿ ಸೌಕರ್ಯ ಮತ್ತು ಉಪನ್ಯಾಸಕರ ವ್ಯವಸ್ಥೆ, ಹಿನ್ನೆಲೆಯ ಪತ್ರ, ತರಬೇತಿ ಪ್ರಮಾಣಪತ್ರ ಇತ್ಯಾದಿಗಳು ಒಳಗೊಂಡಿರುತ್ತದೆ. ಈ ಸದರಿ ತರಬೇತಿ ಶಿಬಿರಕ್ಕೆ ಪ್ರತಿನಿಧಿ ಶುಲ್ಕ ನಿಗದಿಪಡಿಸಲಾಗಿದೆ. ಪ್ರತಿ ಪ್ರತಿನಿಧಿಗೆ ರೂ.5,000/-ಗಳು ಮತ್ತು ಜಿಎಸ್‌ಟಿ ತೆರಿಗೆ 18% ಸೇರಿಸಿ ಒಟ್ಟು ರೂ.5900/- ಹಾಗೂ ವಸತಿ ವ್ಯವಸ್ಥೆ ಬೇಡವಾದರೆ ಪ್ರತಿ ಪ್ರತಿನಿಧಿಗೆ ರೂ.4500/-ಗಳು ಮತ್ತು ಜಿಎಸ್‌ಟಿ ತೆರಿಗೆ 18% ಸೇರಿಸಿ ಒಟ್ಟು ರೂ.5310/- ಗಳನ್ನು ಬೆಂಗಳೂರಿನಲ್ಲಿ ಪಾವತಿಯಾಗುವಂತೆ ಚೆಕ್ / ಡಿಡಿ ಅಥವಾ ಎನ್‌ಇಎಫ್‌ಟಿ ಮುಖಾಂತರ ದಿನಾಂಕ: 14.08.2026ರೊಳಗಾಗಿ ಮಹಾಮಂಡಳದಲ್ಲಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಉಪಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅನಿಲ ಎಚ್. ಕಿರೇಸೂರ (7411332655) ಮತ್ತು ಮಹಾಮಂಡಳದ ಅಧಿಕಾರಿ ಶ್ರೀ ರಮೇಶ್ ಎನ್ (9448003167) ಇವರುಗಳನ್ನು ಸಂಪರ್ಕಿಸಬಹುದಾಗಿದೆ.

13ನೇ ಬ್ಯಾಚ್ ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್‌ಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಕಾಂಟ್ಯಾಕ್ಟ್ ಕ್ಲಾಸ್‌ಗೆ (ಸಂಪರ್ಕ ತರಗತಿ) ಹಾಜರಾಗುವ ಕುರಿತು

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳವು ರಾಜ್ಯದಲ್ಲಿರುವ ಪಟ್ಟಣ ಸಹಕಾರ ಬ್ಯಾಂಕುಗಳ ಸಿಬ್ಬಂದಿಗಳಿಗೆ ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್‌ನ್ನು ಆರ್.ಐ.ಸಿ.ಎಂ, ಬೆಂಗಳೂರು ಈ ಸಂಸ್ಥೆಯ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ. ಸದರಿ ಕೋರ್ಸ್‌ಗೆ ತಾವು ಅಭ್ಯರ್ಥಿಯಾಗಿ ಪ್ರವೇಶ ಪಡೆದಿರುತ್ತೀರಿ. ಈಗಾಗಲೇ ಪಠ್ಯಪುಸ್ತಕವನ್ನು ತಮಗೆ ಕಳುಹಿಸಿಕೊಡಲಾಗಿದ್ದು, ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ದಿನಾಂಕ:25.07.2026, 26.07.2026, 08.08.2026 ಮತ್ತು ದಿನಾಂಕ:09.08.2026 ರವರೆಗೆ ಒಟ್ಟು ನಾಲ್ಕು ದಿನಗಳು ಬೆಳಿಗ್ಗೆ 09.30 ರಿಂದ ಸಾಯಂಕಾಲ 05.30 ಗಂಟೆಯವರೆಗೆ ಕಾಂಟ್ಯಾಕ್ಟ್ ಕ್ಲಾಸ್ (ಸಂಪರ್ಕ ತರಗತಿ)ಗಳು ಆರ್.ಐ.ಸಿ.ಎಂ. ನಂ.67, ಪದ್ಮನಾಭನಗರ, ಬನಶಂಕರಿ 2ನೇ ಹಂತ, ಬೆಂಗಳೂರು - 560070 ಇಲ್ಲಿ ನಡೆಯಲಿವೆ. ತಾವು ಕಾಂಟ್ಯಾಕ್ಟ್ ಕ್ಲಾಸ್ (ಸಂಪರ್ಕ ತರಗತಿ)ಗೆ ಮೇಲೆ ತಿಳಿಸಿದ ದಿನಾಂಕಗಳಂದು ಕಡ್ಡಾಯವಾಗಿ ಹಾಜರಾಗತಕ್ಕದ್ದು ಮತ್ತು ದಿನಾಂಕ:22.08.2026 ಮತ್ತು 23.08.2026ರ ಎರಡು ದಿವಸಗಳು ಆನ್‌ಲೈನ್ ಸಂಪರ್ಕ ತರಗತಿಗಳು ಜರುಗಲಿವೆ. ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಉಪಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅನಿಲ್ ಎಚ್. ಕಿರೇಸೂರ (7411332655) ಮತ್ತು ಮಹಾಮಂಡಳದ ಅಧಿಕಾರಿ ಶ್ರೀ ರಮೇಶ್ ಎನ್. (9448003167) ಇವರುಗಳನ್ನು ಸಂಪರ್ಕಿಸಬಹುದಾಗಿದೆ.

ಬ್ಯಾಂಕಿನ ಶಾಖೆಗೆ ಅಥವಾ ವಾಣಿಜ್ಯ ಮಳಿಗೆಗೆ ಸ್ಥಳ ಲಭ್ಯವಿದೆ



ನಂ.135, ಕೆ.ಎಚ್. ರಸ್ತೆ, ಬೆಂಗಳೂರು - 560027
ಇಲ್ಲಿ ಬ್ಯಾಂಕ್ / ಕಚೇರಿಗಳಿಗೆ ಸುಸಜ್ಜಿತವಾದ ವಾಣಿಜ್ಯ ಸ್ಥಳವು ಲಭ್ಯವಿದೆ.
ನೆಲಮಹಡಿ, 1600 ಚದರ ಅಡಿ.
ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿ.,
ನಂ. 132, 3ನೇ ಮಹಡಿ, ಬೆಂಗಳೂರು - 560027
ಶ್ರೀ ಅನಿಲ ಎಚ್. ಕಿರೇಸೂರ
ಉಪಮುಖ್ಯ ಕಾರ್ಯನಿರ್ವಹಣಾಧಿಕಾರಿ, ಮೊಬೈಲ್ ಸಂಖ್ಯೆ : 7411332655

ಶ್ರೀ ಚರಣ್ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ : 30ನೇ ವರ್ಷದ ಸರ್ವಸದಸ್ಯರ ಸಭೆ



ಬೆಂಗಳೂರು : ಶ್ರೀ ಚರಣ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಲಿ., 10 ಶಾಖೆಗಳನ್ನು ಹೊಂದಿದ್ದು, ಸದಸ್ಯರ ಮತ್ತು ಗ್ರಾಹಕರ ವಿಶ್ವಾಸ, ಆಡಳಿತ ಮಂಡಳಿಯ ದೂರದೃಷ್ಟಿ, ಸಿಬ್ಬಂದಿಯ ಸಮರ್ಪಿತ ಸೇವೆ ಹಾಗೂ ಸುಭದ್ರ ಹಣಕಾಸು ನಿರ್ವಹಣೆಯಿಂದ ಬ್ಯಾಂಕ್ ನಿರಂತರವಾಗಿ ಪ್ರಗತಿಯತ್ತ ಸಾಗುತ್ತಿದೆ. 2025-26ನೇ ಸಾಲಿನ 30ನೇ ವರ್ಷದ ಸರ್ವ ಸದಸ್ಯರ ಸಭೆಯನ್ನು ತಾ.11.07.2026ರಂದು ನಡೆಸಲಾಯಿತು.

ರೂ.489.42 ಕೋಟಿ ಠೇವಣಿ, ರೂ. 376.33 ಕೋಟಿ ಸಾಲ ಮತ್ತು ಮುಂಗಡಗಳನ್ನು ವಿತರಿಸಿದೆ. ಸುಮಾರು ರೂ.138.20 ಕೋಟಿ ಹೂಡಿಕೆ ಹೊಂದಿದೆ ಹಾಗೂ ಬ್ಯಾಂಕಿನ ನಿವ್ವಳ ಅನುತ್ಪಾದಕ ಆಸ್ತಿಯ ಪ್ರಮಾಣ ಶೇ.2.61 ರಷ್ಟಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಬಿ.ವಿ. ದ್ವಾರಕನಾಥ್‌ರವರು ಮಾಹಿತಿ ನೀಡಿದ್ದಾರೆ.

ಪ್ರತಿ ವರ್ಷ ಸದಸ್ಯರ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತದೆ. ಈ ಬಾರಿ ಡಾ. ನಾ. ಸೋಮೇಶ್ವರರವರು ಮುಖ್ಯ ಅತಿಥಿಯಾಗಿ ಆಗಮಿಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕರಿಸಿದರು. ಬ್ಯಾಂಕ್ ಆರ್ಥಿಕ ಸೇವೆಗಳ ಜೊತೆಗೆ ಇ-ಸ್ಟಾಂಪ್, ಭದ್ರತಾ ಕಪಾಟು, ಡೈರೆಕ್ಟ್ ಎನ್.ಇ.ಎಫ್.ಟಿ/ಆರ್.ಟಿ.ಜಿ.ಎಸ್. ಸೌಲಭ್ಯ ಎಸ್.ಎಂ.ಎಸ್. ಸೇವೆ, ಯು.ಪಿ.ಐ, IMPS, ಕಾರ್ಡ್ ಪ್ಲೈಪ್ (ಇ.ಡಿ.ಸಿ), Getepay, Ru-pay Debit Card, ಮೊಬೈಲ್ ಬ್ಯಾಂಕಿಂಗ್ ಎಲ್ಲ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯ ಒದಗಿಸುತ್ತಿದೆ.

ದಿ. ಶಾಂತಪ್ಪಣ್ಣಾ ಮಿರಜಿಯವರ 11ನೇಯ ಪುಣ್ಯಸ್ಥರಣೆ



ಚಿಕ್ಕೋಡಿ : ದಿನಾಂಕ : 17-07-2026 ಶುಕ್ರವಾರದಂದು ದಿ. ಶಾಂತಪ್ಪಣ್ಣಾ ಮಿರಜಿ ಇವರ 11ನೇಯ ಪುಣ್ಯಸ್ಥರಣೆ ಕಾರ್ಯಕ್ರಮವನ್ನು ಚಿಕ್ಕೋಡಿಯಲ್ಲಿರುವ ಅವರ ಸ್ವಗೃಹದಲ್ಲಿ ಹಮ್ಮಿಕೊಳ್ಳಲಾಗಿತ್ತು. ದಿವಂಗತರ ಭಾವಚಿತ್ರಕ್ಕೆ ಬ್ಯಾಂಕಿನ ನಿರ್ದೇಶಕರಾದ ಶ್ರೀ ಸುರೇಶ ಘರಬುಡೆ ಹಾಗೂ ನಿವೃತ್ತ ಮಹಿಳಾ ಸಿಬ್ಬಂದಿಯವರಾದ ಸೌ. ಉಜ್ವಲಾ ಚಮಕಲೆ ಇವರು ಪೂಜೆ ಸಲ್ಲಿಸಿ ಅಣ್ಣಾ ಅವರ ಆಚಾರ ವಿಚಾರಗಳನ್ನು ಮೆಲುಕು ಹಾಕುತ್ತಾ ವಿನಯಾಂಜಲಿ ಸಲ್ಲಿಸಿದರು.

ಸದರಿ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ನಿರ್ದೇಶಕರಾದ ಶ್ರೀ ಪಾಪಣ್ಣಾ ಮಿರಜಿ, ಪ್ರಧಾನ ವ್ಯವಸ್ಥಾಪಕರಾದ ಶ್ರೀ ಆರ್.ಎಸ್. ವಂದೂರೆ, ಮಾಹಿತಿ ತಂತ್ರಜ್ಞಾನ ವ್ಯವಸ್ಥಾಪಕರಾದ ಶ್ರೀ ಫಿ.ಬಿ.ದೇಸಾಯಿ ಮತ್ತು ಲೆಕ್ಕಾಧಿಕಾರಿಗಳಾದ ಶ್ರೀ ಎನ್.ಬಿ. ಕೋಟಗಿ ಹಾಗೂ ಆಡಳಿತ ಕಚೇರಿ ಮತ್ತು ಮುಖ್ಯ ಶಾಖೆಯ ಎಲ್ಲ ಸಿಬ್ಬಂದಿಯವರು ಹಾಜರಿದ್ದರು. ಬ್ಯಾಂಕಿನ ಎಲ್ಲ ಶಾಖೆಗಳಲ್ಲಿ ದಿವಂಗತ ಅಣ್ಣಾ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಎಲ್ಲ ಸಿಬ್ಬಂದಿಯವರು ಶೃದ್ಧಾಂಜಲಿ ಸಲ್ಲಿಸಿದರು.

ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕ್ : ಕೆಂಪೇಗೌಡರ 517ನೇ ಜನ್ಮ ಜಯಂತಿ ಆಚರಣೆ



ಮೈಸೂರು: ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ವತಿಯಿಂದ ಬೆಂಗಳೂರು ನಗರದ ನಿರ್ಮಾತ್ಮ ಶ್ರೀ ಕೆಂಪೇಗೌಡ ಅವರ 517ನೇ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಜೆ.ಯೋಗೇಶ್ ಹಾಗೂ ನಿರ್ದೇಶಕರುಗಳಾದ ಜಿ.ನಿರಂಜನ್, ಹೆಚ್.ಹರೀಶ್‌ಕುಮಾರ್, ಆರ್. ರವಿಕುಮಾರ್, ಕೆ. ಗಿರೀಶ್, ಎಂ. ರಾಮಕೃಷ್ಣ, ಎಂ.ಪ್ರಮೀಳ ಮತ್ತು ವೃತ್ತಿಪರ ನಿರ್ದೇಶಕರಾದ ಸಿ.ಎಸ್. ರಾಮಕೃಷ್ಣಯ್ಯ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ರಿಸರ್ವ್ ಬ್ಯಾಂಕಿನಿಂದ ಪಾಲಿಮರ್ ನೋಟುಗಳ ಮುದ್ರಣಕ್ಕೆ ನಿಧಿತ ಮುಂದಿನ ವರ್ಷ ಚಲಾವಣೆ ಸಾಧ್ಯತೆ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ದೇಶದಲ್ಲಿ ಕಾಗದದ ನೋಟುಗಳ ಬದಲಿಗೆ ಹೆಚ್ಚು ಬಾಳಿಕೆ ಬರುವ ಪಾಲಿಮರ್ (ಪ್ಲಾಸ್ಟಿಕ್) ನೋಟುಗಳನ್ನು ಪರಿಚಯಿಸಲು ಮುಂದಾಗಿದೆ. ಈ ಮೂಲಕ ಸುಮಾರು ಒಂದು ದಶಕದ ಅಂದರೆ 2016ರ ನೋಟು ಅಮಾನ್ಯೀಕರಣದ ನಂತರ ಭಾರತದಲ್ಲಿ ಮತ್ತೊಮ್ಮೆ ಹಣಕಾಸು ಕ್ರಾಂತಿಯಾಗಲಿದೆ.

ಏನಿದು ಪ್ಲಾಸ್ಟಿಕ್ ನೋಟು?

ಪಾಲಿಮರ್ ನೋಟುಗಳು (ಪ್ಲಾಸ್ಟಿಕ್ ನೋಟುಗಳು) ಹತ್ತಿ ಆಧಾರಿತ ಕಾಗದದ ಬದಲಿಗೆ ತೆಳುವಾದ ಮತ್ತು ಮೃದುವಾದ ಪ್ಲಾಸ್ಟಿಕ್‌ನಿಂದ ಮುದ್ರಿಸಲ್ಪಟ್ಟ ಕರೆನ್ಸಿ ನೋಟುಗಳಾಗಿವೆ. ಇವು ನೀರಿನಿಂದ ಹಾಳಾಗುವುದಿಲ್ಲ, ಸುಲಭವಾಗಿ ಹರಿಯುವುದಿಲ್ಲ ಮತ್ತು ಸಾಮಾನ್ಯ ಕಾಗದದ ನೋಟುಗಳಿಗಿಂತ ಹೆಚ್ಚು ಕಾಲ ಬಾಳಿಕೆ ಬರುತ್ತವೆ. ಜೊತೆಗೆ, ಇವುಗಳನ್ನು ನಕಲಿ ಮಾಡುವುದು ಸಹ ಕಷ್ಟ ಎಂದು ಹೇಳಲಾಗಿದೆ.

ಈ ಕಾರಣದಿಂದ, ಆರ್‌ಬಿಐ ತನ್ನ ಅಂಗಸಂಸ್ಥೆಯಾದ 'ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್' (BRBNMPL) ಮೂಲಕ ಪ್ಲಾಸ್ಟಿಕ್ ನೋಟುಗಳ ತಯಾರಿಕೆಗೆ ಅಗತ್ಯವಿರುವ ಪಾಲಿಮರ್ ಶೀಟ್‌ಗಳ ಪೂರೈಕೆಗಾಗಿ ಜಾಗತಿಕ ಟೆಂಡರ್ ಕರೆದಿದೆ.

ಎಂದಿನಿಂದ ಪ್ಲಾಸ್ಟಿಕ್ ನೋಟು ಬಳಕೆ ಪ್ರಾರಂಭ?

ವರದಿಗಳ ಪ್ರಕಾರ, ಮುಂದಿನ ವರ್ಷದಿಂದ ಆಯ್ದ ನಗರಗಳಲ್ಲಿ ಈ ಪ್ಲಾಸ್ಟಿಕ್ ನೋಟುಗಳ ಚಲಾವಣೆ ಮತ್ತು ಪರೀಕ್ಷೆ ಆರಂಭವಾಗುವ ಸಾಧ್ಯತೆಯಿದೆ. ಇನ್ನು ಇದರ ಪ್ರಾಯೋಗಿಕ ಯೋಜನೆಯ ಯಶಸ್ಸನ್ನು ಆಧರಿಸಿ, 2027ರ ಹೊತ್ತಿಗೆ ದೇಶಾದ್ಯಂತ ಪೂರ್ಣ ಪ್ರಮಾಣದಲ್ಲಿ ಪ್ಲಾಸ್ಟಿಕ್ ನೋಟುಗಳನ್ನು ಪರಿಚಯಿಸಲು ಆರ್‌ಬಿಐ ಯೋಜಿಸಿದೆ.

ಯಾವ ನೋಟುಗಳು ಮೊದಲು ಚಲಾವಣೆಗೆ

ವರದಿಗಳ ಪ್ರಕಾರ, ಆರಂಭಿಕ ಹಂತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಮತ್ತು ಬೇಗನೆ ಹಾಳಾಗುವ ರೂ.10 ಮತ್ತು ರೂ.20 ಮುಖಬೆಲೆಯ ನೋಟುಗಳೊಂದಿಗೆ

ಈ ಪ್ರಾಯೋಗಿಕ ಪರೀಕ್ಷೆ ಆರಂಭವಾಗಲಿದೆ ಎನ್ನಲಾಗಿದೆ.

ಆರ್‌ಬಿಐ ಈ ನಿರ್ಧಾರಕ್ಕೆ ಕಾರಣವೇನು?

ಭಾರತದಲ್ಲಿ ಡಿಜಿಟಲ್ ಪಾವತಿಗಳು ಹೆಚ್ಚಾಗಿದ್ದರೂ ನಗದು ಚಲಾವಣೆಗಳೂ ಇನ್ನೂ ದಾಖಲೆಯ ಮಟ್ಟದಲ್ಲಿಯೇ ಇದೆ. ಅದಲ್ಲೂ, ಪ್ರತಿ ವರ್ಷ ಹರಿದ ಮತ್ತು ಕೊಳಕಾದ ಕೋಟ್ಯಂತರ ಕಾಗದದ ನೋಟುಗಳನ್ನು ನಾಶಪಡಿಸಿ, ಹೊಸ ನೋಟುಗಳನ್ನು ಮುದ್ರಿಸಲು ಆರ್‌ಬಿಐ ಸಾವಿರಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದೆ. ಆದರೆ, ಪ್ಲಾಸ್ಟಿಕ್ ನೋಟುಗಳು ಕಾಗದದ ನೋಟುಗಳಿಗಿಂತ 2 ರಿಂದ 4 ಪಟ್ಟು ಹೆಚ್ಚು ಕಾಲ ಬಾಳಿಕೆ ಬರುವುದರಿಂದ ಮತ್ತು ಇವುಗಳನ್ನು ನಕಲು ಮಾಡುವುದು ಅಸಾಧ್ಯವಾಗಿರುವುದರಿಂದ ಆರ್‌ಬಿಐ ಈ ಕ್ರಮಕ್ಕೆ ಮುಂದಾಗಿದೆ.

ಹಳೆಯ ನೋಟುಗಳ ಕಥೆ ಏನು?

ಪ್ಲಾಸ್ಟಿಕ್ ನೋಟುಗಳು ಬಂದ ತಕ್ಷಣ ಹಳೆಯ ಕಾಗದದ ನೋಟುಗಳು ಅಮಾನ್ಯವಾಗುವುದಿಲ್ಲ. ಅದರಂತೆ, ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಮತ್ತು ಕಾಗದದ ನೋಟುಗಳೆರಡೂ ಒಟ್ಟಿಗೆ ಚಲಾವಣೆಯಲ್ಲಿರುತ್ತವೆ. ಹಾಗಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಕಾಗದದ ನೋಟುಗಳನ್ನು ಬದಲಾಯಿಸಲು ಜೂನ್ 30 ರ ಕೊನೆಯ ಗಡುವು ಎಂಬ ಸುದ್ದಿ ಸುಳ್ಳಾಗಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಪಿಎಬಿ ಸ್ಪಷ್ಟಪಡಿಸಿದೆ. ವರದಿಗಳ ಪ್ರಕಾರ, ಪಾಲಿಮರ್ ಕರೆನ್ಸಿ ಪ್ರಸ್ತುತ 60 ದೇಶಗಳಲ್ಲಿ ಬಳಕೆಯಲ್ಲಿದೆ. ಕೆಲವು ದೇಶಗಳಲ್ಲಿ ಇದನ್ನು ಸಂಪೂರ್ಣವಾಗಿ ಜಾರಿಗೆ ತರಲಾಗಿದ್ದರೂ, ಇನ್ನು ಕೆಲವು ದೇಶಗಳಲ್ಲಿ ಇದನ್ನು ಅಲ್ಪ ಪ್ರಮಾಣದಲ್ಲಿ ಜಾರಿ ಮಾಡಲಾಗಿದೆ. ಏತನ್ಮಧ್ಯೆ, 1988ರಲ್ಲಿ ಪಾಲಿಮರ್ 10 ಡಾಲರ್ ನೋಟುಗಳನ್ನು ಪರಿಚಯಿಸಿದ ಮೊದಲ ದೇಶ ಆಸ್ಟ್ರೇಲಿಯಾ. 1998ರಲ್ಲಿ ರೊಮೇನಿಯಾ ಇದನ್ನು ಅನುಸರಿಸಿತು.

ಈ ಮೂಲಕ ಪ್ಲಾಸ್ಟಿಕ್ ನೋಟು ಬಳಕೆ ಪ್ರಾರಂಭಿಸಿದ ಮೊದಲ ಯುರೋಪಿಯನ್ ದೇಶವಾಯಿತು. ಅದರಂತೆ ಪ್ರಸ್ತುತ, ಕೆನಡಾ, ಯುಕೆ, ಸಿಂಗಾಪುರ್, ಮಲೇಷ್ಯಾ, ಥೈಲ್ಯಾಂಡ್, ಇಂಡೋನೇಷ್ಯಾ, ನ್ಯೂಜಿಲೆಂಡ್ ಮತ್ತು ವಿಯೆಟ್ನಾಂನಲ್ಲಿಯೂ ಪ್ಲಾಸ್ಟಿಕ್ ಕರೆನ್ಸಿಯನ್ನು ಬಳಕೆ ಮಾಡಲಾಗುತ್ತಿದೆ.

ಆದಾಯ ತೆರಿಗೆ ಸಲ್ಲಿಕೆಯಲ್ಲಿ ಈ 4 ಆದಾಯದ ಮೂಲಗಳನ್ನು ಮುಚ್ಚಿಟ್ಟರೆ ಭಾರೀ ದಂಡ ವಿಧಿಸಲಾಗುತ್ತದೆ

ವಿವಿಧ ಮೂಲಗಳಿಂದ ಬರುವ ಆದಾಯವನ್ನು, ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್ ಸಲ್ಲಿಸುವ ವೇಳೆ ಮುಚ್ಚಿಡಬಾರದು. ಎಲ್ಲಾ ಆರ್ಥಿಕ ವಹಿವಾಟುಗಳು, ಪ್ಯಾನ್ ಮತ್ತು ಆಧಾರ್ ಜೊತೆ ಲಿಂಕ್ ಆಗಿರುವುದರಿಂದ, ಯಾವುದಾದರೂ ಆದಾಯಗಳನ್ನು ಮುಚ್ಚಿಟ್ಟಿದ್ದು, ಆದಾಯ ತೆರಿಗೆ ಇಲಾಖೆಯ ಗಮನಕ್ಕೆ ಬಂದಿದ್ದೇ ಆದಲ್ಲಿ, ಭಾರೀ ದಂಡವನ್ನು ಪಾವತಿಸಬೇಕಾಗುತ್ತದೆ. ಜೊತೆಗೆ, ನೋಟಿಸ್‌ಗೂ ಉತ್ತರಿಸಬೇಕಾಗುತ್ತದೆ. ಕಳೆದ ಆರ್ಥಿಕ ವರ್ಷದ (2025-26) ಆದಾಯ ತೆರಿಗೆ ಸಲ್ಲಿಕೆಗೆ ಜುಲೈ 31, 2026 ಕೊನೆಯ ದಿನವಾಗಿದೆ. ಡೆಡ್ಲೈನ್ ಹತ್ತಿರವಾಗುತ್ತಿದ್ದಂತೆಯೇ, ಲಕ್ಷಾಂತರ ಜನರು ಐಟಿಆರ್ ಸಲ್ಲಿಸಲು ಮುಂದಾಗುವುದರಿಂದ, ಸರ್ವರ್‌ನಲ್ಲಿ ಸಮಸ್ಯೆ ಎದುರಾಗಬಹುದು. ಹಾಗಾಗಿ, ನಿಗದಿತ ದಿನಾಂಕಕ್ಕಿಂತ ಮುಂಚಿನೇ, ಐಟಿ ರಿಟರ್ನ್ಸ್ ಸಲ್ಲಿಸಿ ಎನ್ನುವ ಮೆಸೇಜ್, ಐಟಿ ಪಾವತಿದಾರರಿಗೆ ಬರುತ್ತಿದೆ. ಪ್ರಮುಖವಾಗಿ, ನಾಲ್ಕು ಆದಾಯದ ಮೂಲವನ್ನು, ಫೈಲಿಂಗ್ ವೇಳೆ ಮುಚ್ಚಿಡಬಾರದು. ಯಾವುದೆಲ್ಲಾ?

1. ಸಂಬಳದ ಆದಾಯ : ತೆರಿಗೆಗೆ ಒಳಪಡುವ ಎಲ್ಲಾ ಆದಾಯವನ್ನು ಸಂಪೂರ್ಣವಾಗಿ ಘೋಷಿಸಲು ವಿಫಲರಾದರೆ, ಫೈನ್ ಮತ್ತು ನೋಟಿಸ್ ಬರಬಹುದು. ಜೊತೆಗೆ, ಐಟಿಆರ್ ರಿಫಂಡ್ ಪಡೆಯುವುದಕ್ಕೂ ವಿಳಂಬ ಎದುರಿಸಬೇಕಾಗಬಹುದು. ಆದಾಯ ತೆರಿಗೆ ಫೈಲಿಂಗ್ ವೇಳೆ, ಸಂಬಳದ ಆದಾಯವನ್ನು ಸರಿಯಾಗಿ ಘೋಷಿಸಬೇಕು. ಹೆಚ್ಚಿನ ತೆರಿಗೆದಾರರ ಆದಾಯಕ್ಕೆ ಸ್ಕಾಲರಿಯೇ ಮುಖ್ಯ ಆಧಾರ. ಸಂಬಳ ಮಾತ್ರವಲ್ಲದೇ, ಇತರ ಮಾಸಿಕ ಬೆನಿಫಿಟ್‌ಗಳು (ಬೋನಸ್, ಅರಿಯರ್ಸ್, ಪ್ರಯಾಣ ರಜೆ ಭತ್ಯೆ, ಮನೆ ಬಾಡಿಗೆ ಭತ್ಯೆ, ತುಟ್ಟಭತ್ಯೆ, ವಿಶೇಷ ಭತ್ಯೆ ಇತ್ಯಾದಿ) ತೆರಿಗೆ ವ್ಯಾಪ್ತಿಗೆ ಬರುತ್ತದೆ. ಇದನ್ನೆಲ್ಲಾ, ಸರಿಯಾಗಿ ಘೋಷಿಸಬೇಕಾಗುತ್ತದೆ. ಹಣಕಾಸು ವರ್ಷ ಮುಕ್ತಾಯಗೊಂಡ ನಂತರ, ಎಂಪ್ಲಾಯರ್, ಸಂಬಳದ ಮತ್ತು ಇತರ ಭತ್ಯೆಗಳ ಕಡಿತದ ಟಿಡಿಎಸ್ ಮತ್ತು ಕ್ಲೇಮ್ ಮಾಡಲಾದ ವಿನಾಯಿತಿಗಳ ಫಾರ್ಮ್ 16 ಅನ್ನು ಒದಗಿಸುತ್ತಾರೆ. ಆದರೂ, ಐಟಿಆರ್ ಸಲ್ಲಿಸುವ ಸಮಯದಲ್ಲಿ ಯಾವುದೇ ವ್ಯತ್ಯಾಸ ಆಗದಂತೆ ಖಚಿತಪಡಿಸಿಕೊಳ್ಳಲು, ವಾರ್ಷಿಕ ಮಾಹಿತಿ, 26AS ಮತ್ತು ವೈಯಕ್ತಿಕ ಸಂಬಳದ ಸ್ಲಿಪ್ ಜೊತೆ ಹೋಲಿಸಿಕೊಳ್ಳುವುದು ಉತ್ತಮ.

2. ಠೇವಣಿಗಳ ಮೇಲಿನ ಬಡ್ಡಿ : ಸ್ಥಿರ ಠೇವಣಿಗಳಿಂದ ಬರುವ ಬಡ್ಡಿಯೂ, ತೆರಿಗೆ ವ್ಯಾಪ್ತಿಗೆ ಬರುತ್ತದೆ, ಈ ಹಣವು, ವಾಸ್ತವವಾಗಿ ಯಾವಾಗ, ಅಕೌಂಟಿಗೆ ಜಮೆಯಾಗುತ್ತದೆ ಎನ್ನುವುದರ ಬಗ್ಗೆ ತಲೆಕೆಡಿಸಿಕೊಳ್ಳದೇ, ಐಟಿ ರಿಟರ್ನ್‌ನಲ್ಲಿ ಈ ಆದಾಯವನ್ನು ಘೋಷಿಸಬೇಕು. ಠೇವಣಿ ಯಾವ ಬ್ಯಾಂಕಿನಲ್ಲಿ ಇಡಲಾಗುತ್ತೋ, ಆ ಬ್ಯಾಂಕ್ ಈ ಬಡ್ಡಿಯ ಮೇಲೆ ಟಿಡಿಎಸ್ ಕಡಿತಗೊಳಿಸುತ್ತದೆ. ಆದರೂ, ತೆರಿಗೆ ಪಾವತಿದಾರರು ಈ ಆದಾಯವನ್ನು ಘೋಷಿಸಬೇಕಿದೆ. ಈ ಆದಾಯವನ್ನು ಇತರ ಮೂಲಗಳಿಂದ ಬರುವ ಆದಾಯ (Income from other sources) ಅಡಿಯಲ್ಲಿ ಘೋಷಿಸಬೇಕು ಮತ್ತು ಇದಕ್ಕೆ ಕಡಿತಗೊಳಿಸಲಾಗುವ ಟಿಡಿಎಸ್ ಅನ್ನು ಕ್ರೆಡಿಟ್ ಆಗಿ ಬಳಸಿಕೊಳ್ಳಬೇಕು. ED, RD, Post Office Time Deposit, ಈ ಎಲ್ಲವೂ ತೆರಿಗೆ ವ್ಯಾಪ್ತಿಗೆ ಬರುತ್ತದೆ.

3. ಪ್ರೀಲ್ಯಾನ್ಸ್ ಆದಾಯ : ಮಾಸಿಕ ಸಂಬಳ ಪಡೆಯುವ ಉದ್ಯೋಗಿಗಳಿಗೆ ಪ್ರೀಲ್ಯಾನ್ಸ್ ಮತ್ತು ಗಿಫ್ಟ್ ಆಧಾರಿತ ಕೆಲಸಗಳು ಹೆಚ್ಚುವರಿ ಆದಾಯದ ಮೂಲಗಳಾಗಿವೆ. consultancy ಕೆಲಸಗಳು, ವೃತ್ತಿಪರ ಸೇವೆಗಳು (Professional Services), ಆನ್ಲೈನ್ ಬೋಧನೆ (Online Tutoring),



ಗ್ರಾಫಿಕ್ ವಿಸ್ತಾಸ, ಕಂಟೆಂಟ್ ಕ್ರಿಯೇಶನ್, ಡಿಜಿಟಲ್ ಮಾರ್ಕೆಟಿಂಗ್ ಮುಂತಾದ ಮೂಲಗಳಿಂದ ಬರುವ ಆದಾಯಗಳೂ, ಆದಾಯ ತೆರಿಗೆ ವ್ಯಾಪ್ತಿಗೆ ಬರುತ್ತದೆ. ಇದನ್ನೂ ಕಡ್ಡಾಯವಾಗಿ, ಐಟಿಆರ್‌ನಲ್ಲಿ ಘೋಷಿಸಬೇಕಿದೆ.

4. ಬಾಡಿಗೆ ಆದಾಯಗಳು : ಸಂಬಳ, ಪ್ರೀಲ್ಯಾನ್ಸ್, ಬಡ್ಡಿಯಿಂದ ಹೊರತಾಗಿ, ಮನೆ ಅಥವಾ ಇತರ ಕಟ್ಟಡಗಳಿಂದ ಬಾಡಿಗೆ ಬರುತ್ತಿದ್ದರೆ ಅದನ್ನೂ, ಆದಾಯ ತೆರಿಗೆ ರಿಟರ್ನ್‌ನಲ್ಲಿ ಘೋಷಿಸುವುದು ಸೂಕ್ತ. ಮನೆ ಯಾರ ಹೆಸರಿನಲ್ಲಿ ಇದೆಯೋ ಅಥವಾ ಖರೀದಿಗೆ ಸಂಬಂಧಿಸಿದಂತೆ, ಯಾರ ಪ್ಯಾನ್ / ಆಧಾರ್ ಮಾಹಿತಿಯನ್ನು ನೀಡಲಾಗಿರುತ್ತೋ, ಅಂತಹ ತೆರಿಗೆದಾರರು, ಈ ಆದಾಯವನ್ನೂ, ಐಟಿಆರ್‌ನಲ್ಲಿ ಘೋಷಿಸುವುದು ಸೂಕ್ತ.

ಜುಲೈ 31ರ ಕೊನೆಯ ಗಡುವು ತಪ್ಪಿದರೆ ಕಾದಿದ ರೂ. 5,000ವರೆಗೆ ಭಾರಿ ದಂಡ : ದೇಶದ ಸಂಬಳ ಪಡೆಯುವ ಉದ್ಯೋಗಿಗಳು ಹಾಗೂ ಆದಾಯ ತೆರಿಗೆ ಪಾವತಿದಾರರಿಗೆ ಅತ್ಯಂತ ನಿರ್ಣಾಯಕವಾದ ಜುಲೈ ತಿಂಗಳ ಕೌಂಟ್‌ಡೌನ್ ಆರಂಭವಾಗಿದೆ. 2025-26ರ ಆರ್ಥಿಕ ವರ್ಷದ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ. ಈ ಬಾರಿ ತೆರಿಗೆ ಇಲಾಖೆಯು ಗಡುವು ವಿಸ್ತರಿಸುವ ಸಾಧ್ಯತೆಗಳು ತೀರಾ ಕ್ಷೀಣಿಸಿರುವುದರಿಂದ, ಕೊನೆಯ ದಿನದವರೆಗೂ ಕಾಯದೆ ತಕ್ಷಣವೇ ಐಟಿಆರ್ ಫೈಲ್ ಮಾಡುವಂತೆ ಆರ್ಥಿಕ ತಜ್ಞರು ಗಂಭೀರ ಎಚ್ಚರಿಕೆ ನೀಡಿದ್ದಾರೆ. ನಿಗದಿತ ಅವಧಿಯೊಳಗೆ ರಿಟರ್ನ್ ಸಲ್ಲಿಸದಿದ್ದರೆ ಕೇವಲ ದಂಡ ಮಾತ್ರವಲ್ಲದೆ, ಇನ್ನು ಹಲವು ರೀತಿಯ ಆರ್ಥಿಕ ನಷ್ಟ ಹಾಗೂ ಕಾನೂನು ತಲೆನೋವುಗಳನ್ನು ಭರಿಸಬೇಕಾಗುತ್ತದೆ.

ಗಡುವು ಮೀರಿದರೆ ಬೀಳುವ ದಂಡದ ವಿವರ : ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 234F ಅಡಿಯಲ್ಲಿ, ಜುಲೈ 31ರ ನಂತರವೂ ಡಿಸೆಂಬರ್ 31ರ ಒಳಗಾಗಿ ವಿಳಂಬಿತ ರಿಟರ್ನ್ ಸಲ್ಲಿಸಲು ಅವಕಾಶವಿದೆಯಾದರೂ ಅದಕ್ಕೆ ಭಾರಿ ದಂಡ ತೆರಬೇಕಾಗುತ್ತದೆ.

ರೂ. 5 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯವಿದ್ದರೆ : ಜುಲೈ 31ರ ನಂತರ ಐಟಿಆರ್ ಸಲ್ಲಿಸಿದರೆ ರೂ.5,000 ತಡಪಾವತಿ ಶುಲ್ಕ (Late Fee) ವಿಧಿಸಲಾಗುತ್ತದೆ. ರೂ. 5 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಆದಾಯವಿದ್ದರೆ: ಈ ವಿಳಂಬ ಶುಲ್ಕವನ್ನು ರೂ. 1,000ಕ್ಕೆ ಸೀಮಿತಗೊಳಿಸಲಾಗಿದೆ. ತೆರಿಗೆ ವಿನಾಯಿತಿ ಮಿತಿಗಿಂತ ಕಡಿಮೆ ಆದಾಯವಿದ್ದರೆ: ಯಾವುದೇ ದಂಡ ಇರುವುದಿಲ್ಲ (ಕೆಲವು ವಿಶೇಷ ನಿಯಮಗಳನ್ನು ಹೊರತುಪಡಿಸಿ).

ಬಾಕಿ ತೆರಿಗೆಯ ಮೇಲೆ ವಾರ್ಷಿಕ ಶೇ. 1 ಬಡ್ಡಿ : ಸೆಕ್ಷನ್ 234A ಪ್ರಕಾರ, ನೀವು



ಬ್ಯಾಂಕಿನ ನಿವೃತ್ತ ಸಿಬ್ಬಂದಿ ಹಿರಿಯ ನಾಗರಿಕರಾಗಿದ್ದು, ಅವರ ರೂ.20 ಲಕ್ಷ ಠೇವಣಿ ಮೇಲೆ ನೀಡಬಹುದಾದ ಬಡ್ಡಿದರ ಯಾವುದು? ಈ ಬಗ್ಗೆ ರಿಜರ್ವ್ ಬ್ಯಾಂಕಿನ ಮಾರ್ಗಸೂಚಿ ಏನಿದೆ?

» ಪಟ್ಟಣ ಸಹಕಾರ ಬ್ಯಾಂಕ್ ಲಿ., ಬೆಳಗಾವಿ.

ಉತ್ತರ : ಬ್ಯಾಂಕು ತನ್ನ ವಿವಿಧ ಠೇವಣಿಗಳ ಮೇಲೆ ನೀಡುವ ಬಡ್ಡಿಯ ಕುರಿತು ನೀತಿಯನ್ನು ತಯಾರಿಸಿ ಸಾರ್ವಜನಿಕರ ಗಮನಕ್ಕೆ ತರಬೇಕು. ನೀವು ಸೂಚಿಸಿದ ಠೇವಣಿಗಳ ಮೇಲಿನ ಬಡ್ಡಿದರದ ಪ್ರಕಾರ ರೂ.15 ಲಕ್ಷಕ್ಕಿಂತ ಹೆಚ್ಚಿನ ಏಕ ಠೇವಣಿ ಹೊಂದಿರುವ ಹಿರಿಯ ನಾಗರಿಕರಿಗೆ ಶೇ.8.50 ಬಡ್ಡಿ ಸಿಗುತ್ತದೆ ಮತ್ತು ಅವರು ನಿವೃತ್ತ ಸಿಬ್ಬಂದಿಯಾಗಿದ್ದರೆ, ಬಡ್ಡಿದರವು ಶೇ.9.50 ಆಗಿರುತ್ತದೆ.

01. ನಮ್ಮ ಬ್ಯಾಂಕು ಠೇವಣಿಗೆ 8% ಬಡ್ಡಿ ನೀಡುತ್ತಿದೆ. ಇದಲ್ಲದೆ ಹಿರಿಯ ನಾಗರಿಕರಿಗೆ ಶೇ.0.25, ರೂ.15 ಲಕ್ಷಕ್ಕಿಂತ ಹೆಚ್ಚಿನ ಠೇವಣಿಗೆ ಶೇ.0.25 ಮತ್ತು ಬ್ಯಾಂಕಿನ ಸಿಬ್ಬಂದಿಯ ಠೇವಣಿ ಮೇಲೆ ಶೇ.1 ರಷ್ಟು ಅಧಿಕ ಬಡ್ಡಿಯನ್ನು ನೀಡಲಾಗುವುದು.

ಯುಪಿಐ ಮೂಲಕ ಮಾಡಲಾಗುವ ಪಾವತಿಗೆ ಶುಲ್ಕ

ನವದೆಹಲಿ : ಆವಾಗವಾಗ ಯುಪಿಐ ಪೇಮೆಂಟ್‌ಗಳಿಗೆ ಶುಲ್ಕ ವಿಧಿಸಲಾಗುವುದು ಎನ್ನುವ ಸುದ್ದಿ ಕೇಳಿ ಬರುತ್ತಿರುತ್ತದೆ. ಒಮ್ಮೆ ಆರ್‌ಬಿಐ ಗವರ್ನರ್ ಕೂಡ ಯುಪಿಐ ಅನ್ನು ಎಷ್ಟು ದಿನ ಉಚಿತವಾಗಿ ಕೊಡಬಹುದು ಎಂದು ಕೇಳಿ ಬಳಕೆದಾರರನ್ನು ಪ್ರಶ್ನಿಸಿದ್ದರು. ಆ ಮೇಲೆ ಯುಪಿಐ ಪೇಮೆಂಟ್ ಸೇವೆ ಸಂಪೂರ್ಣ ಉಚಿತ ಎಂದು ಸರ್ಕಾರ ಹೇಳಿತು. ಇದರೊಂದಿಗೆ ಬಳಕೆದಾರರು ನಿಟ್ಟುಸಿರು ಬಿಟ್ಟರು; ಆದ್ರೆ, ಇದೀಗ ಸರ್ಕಾರವೇ ಯುಪಿಐ ವಹಿವಾಟುಗಳ ಮೇಲೆ ಶುಲ್ಕ ಹಾಕಲು ನಿರ್ಧಾರ ಮಾಡಿದೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ.

ಯಾರಿಗೆ ಯುಪಿಐ ಶುಲ್ಕ : ಈ ಶುಲ್ಕವು ಕೇವಲ ವ್ಯಾಪಾರಿಗಳಿಗೆ ಮಾತ್ರ ಅನ್ವಯ, ಸಾಮಾನ್ಯ ಗ್ರಾಹಕರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅಂದ್ರೆ, ಎಲ್ಲಾ ವ್ಯಾಪಾರಿಗಳಿಗೂ ಅಲ್ಲ, ಬದಲಾಗಿ, ವಾರ್ಷಿಕ

1 ಕೋಟಿ ರೂಪಾಯಿ ಇಂದ 1.5 ಕೋಟಿ ರೂಪಾಯಿಗಿಂತ ಹೆಚ್ಚು ವಹಿವಾಟು ನಡೆಸುವ ದೊಡ್ಡ ವ್ಯಾಪಾರಿಗಳಿಗೆ, ಕಾರ್ಡ್ ಪಾವತಿಗಳ ಮಾದರಿಯಲ್ಲಿಯೇ ಯುಪಿಐ ವಹಿವಾಟುಗಳ ಮೇಲೆ ಮೆಚೆಂಟ್ ಡಿಸ್ಕೌಂಟ್ ರೇಟ್ ಶುಲ್ಕ ವಿಧಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ ಎನ್ನಲಾಗಿದೆ.

ಎಷ್ಟು ಶುಲ್ಕ? : ವರದಿಗಳ ಪ್ರಕಾರ, 2,000 ರೂಪಾಯಿಗಿಂತ ಹೆಚ್ಚಿನ ಮೊತ್ತದ ಯುಪಿಐ ವಹಿವಾಟುಗಳಿಗೆ ಶೇಕಡಾ 0.5 ಕ್ಕಿಂತ ಕಡಿಮೆ ಶುಲ್ಕ ವಿಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಯಾರಿಗೆ ವಿನಾಯಿತಿ ಇರಲಿದೆ? : ಬೀದಿ ಬದಿ ವ್ಯಾಪಾರಿಗಳು ಹಾಗೂ ಸಣ್ಣ ಅಂಗಡಿಯವರು ಅಂದ್ರೆ ಶೇ. 90 ರಷ್ಟು ವ್ಯಾಪಾರಿಗಳು ಈ ಶುಲ್ಕದಿಂದ ಹೊರಗುಳಿಯಲಿದ್ದಾರೆ. ಅದ್ರಲ್ಲೂ, 2,000 ರೂ. ಒಳಗಿನ ದಿನಬಳಕೆಯ ಸಣ್ಣ ಪಾವತಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅದ್ರಂತೆ, ನೀವು ಸಾಮಾನ್ಯವಾಗಿ ನಿಮ್ಮ ಸ್ನೇಹಿತರ ಖಾತೆಗೆ ಹಣ ಕಳುಹಿಸುವ ಪ್ರಕ್ರಿಯೆಯು ಸಂಪೂರ್ಣ ಉಚಿತವಾಗಿರುತ್ತದೆ.

ಸರ್ಕಾರದ ಈ ಚಿಂತನೆಗೆ ಕಾರಣವೇನು? : ಬ್ಯಾಂಕುಗಳು ಮತ್ತು ಫಿನ್‌ಟೆಕ್ ಸಂಸ್ಥೆಗಳು ಯುಪಿಐ ಮೂಲಸೌಕರ್ಯ ಹಾಗೂ ಭದ್ರತೆಯನ್ನು ನಿರ್ವಹಿಸಲು ಭಾರಿ ವೆಚ್ಚ ಭರಿಸುತ್ತಿವೆ. ಜೊತೆಗೆ ಜನವರಿ 2020 ರಿಂದ ಜಾರಿಯಲ್ಲಿರುವ ಶೂನ್ಯ ಎಂಡಿಆರ್ ನೀತಿಯಿಂದಾಗಿ ಪಾವತಿ ಸೇವಾ ಪೂರೈಕೆದಾರರಿಗೆ ಆದಾಯದ ಕೊರತೆಯಾಗಿದೆ. ಹಾಗಾಗಿ, ಈ ಪ್ರಸ್ತಾವನೆಯ ಕುರಿತು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಬ್ಯಾಂಕುಗಳೊಂದಿಗೆ ಅಂತಿಮ ಹಂತದ ಚರ್ಚೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಅಧಿಕೃತ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.



ಸರ್ಕಾರಕ್ಕೆ ಪಾವತಿಸಬೇಕಾದ ತೆರಿಗೆ ಮೊತ್ತ ಬಾಕಿ ಉಳಿದಿದ್ದು, ಜುಲೈ 31ರ ಒಳಗೆ ಐಟಿಆರ್ ಸಲ್ಲಿಸದಿದ್ದರೆ, ಆಗಸ್ಟ್ 1 ರಿಂದ ಅನ್ವಯವಾಗುವಂತೆ ಪ್ರತಿ ತಿಂಗಳಿಗೆ ಪಾವತಿ ಮೊತ್ತದ ಮೇಲೆ ಶೇ.1 ರಷ್ಟು ಹೆಚ್ಚುವರಿ ಬಡ್ಡಿ ತೆರಬೇಕಾಗುತ್ತದೆ.

ನಷ್ಟಗಳನ್ನು ಕ್ಯಾರಿ ಫಾರ್ವರ್ಡ್ ಮಾಡಲು ಸಾಧ್ಯವಿಲ್ಲ : ವ್ಯಾಪಾರ, ಷೇರು ಮಾರುಕಟ್ಟೆ ಅಥವಾ ಇತರ ಮೂಲಗಳಿಂದ ಈ ವರ್ಷ ನಿಮಗೆ ನಷ್ಟ ಉಂಟಾಗಿದ್ದರೆ, ಅದನ್ನು ಮುಂದಿನ ವರ್ಷದ ಲಾಭದ ಎದುರು ಸರಿಹೊಂದಿಸಲು ಜುಲೈ 31ರ ಒಳಗೆ ಐಟಿಆರ್ ಸಲ್ಲಿಸುವುದು ಕಡ್ಡಾಯ. ತಡವಾಗಿ ಸಲ್ಲಿಸಿದರೆ ಈ ಅವಕಾಶ ಕೈತಪ್ಪುತ್ತದೆ.

ಹಳೆಯ ಟ್ಯಾಕ್ಸ್ ರಿಜೆಮ್ ಅಲಭ್ಯ : ಜುಲೈ 31ರ ಗಡುವು ಮೀರಿದ ನಂತರ ವಿಳಂಬಿತ ರಿಟರ್ನ್ ಸಲ್ಲಿಸುವವರಿಗೆ ಹಳೆಯ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಳ್ಳುವ ಆಪ್ಷನ್ ಇರುವುದಿಲ್ಲ. ಅವರು ಕಡ್ಡಾಯವಾಗಿ ಹೊಸ ತೆರಿಗೆ

ಪದ್ಧತಿಯಡಿಲ್ಲೇ ಐಟಿಆರ್ ಸಲ್ಲಿಸಬೇಕಾಗುತ್ತದೆ.

ಟ್ಯಾಕ್ಸ್ ರಿಫಂಡ್ ವಿಳಂಬ : ಹೆಚ್ಚಿನ ಟಿಡಿಎಸ್ (TDS) ಕಡಿತದಿಂದಾಗಿ ನೀವು ಸರ್ಕಾರದಿಂದ ರೀಫಂಡ್ ಪಡೆಯಬೇಕಾಗಿದ್ದರೆ, ಗಡುವಿನೊಳಗೆ ಸಲ್ಲಿಸುವುದರಿಂದ ಹಣ ಬೇಗನೆ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ವಿಳಂಬ ಮಾಡಿದಷ್ಟೂ ರೀಫಂಡ್ ಪ್ರಕ್ರಿಯೆ ತಡವಾಗುತ್ತದೆ.

ಗರಿಷ್ಠ 7 ವರ್ಷಗಳವರೆಗೆ ಜೈಲು ಶಿಕ್ಷೆ : ತೆರಿಗೆ ಇಲಾಖೆಯು ನೋಟೀಸ್ ನೀಡಿದ ಮೇಲೂ ಉದ್ದೇಶಪೂರ್ವಕವಾಗಿ ತೆರಿಗೆ ರಿಟರ್ನ್ಸ್ ಸಲ್ಲಿಸದೆ ತಪ್ಪಿಸಿಕೊಳ್ಳುವವರಿಗೆ ಸೆಕ್ಷನ್ 276CC ಅಡಿಯಲ್ಲಿ 3 ತಿಂಗಳಿನಿಂದ 2 ವರ್ಷಗಳವರೆಗೆ ಮತ್ತು ಬಾಕಿ ತೆರಿಗೆ ಮೊತ್ತ ದೊಡ್ಡದಾಗಿದ್ದರೆ ಗರಿಷ್ಠ 7 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಸಾಗರಮಾತಾ ರಾಷ್ಟ್ರೀಯ ಉದ್ಯಾನವನವನ್ನು ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಎಂದೇ ಕರೆಯಲಾಗುತ್ತದೆ. ಈ ಉದ್ಯಾನವನ ಸುಮಾರು 2,800 ಮೀಟರ್‌ಗಳಿಂದ ಸುಮಾರು 8,849 ಮೀಟರ್‌ಗಳವರೆಗೆ ವಿಸ್ತರಿಸಿದೆ. ಇಲ್ಲಿ ಕೆಲ ಅಪರೂಪದ ಸಸ್ಯ ಮತ್ತು ಪ್ರಾಣಿಗಳು ಇವೆ.
- ಕೆನಡಾದ 7ನೇ ತರಗತಿ ವಿದ್ಯಾರ್ಥಿನಿ ಮಾನಾ ಜಂಪಾಲಾ, ಕೇವಲ ತನ್ನ 12ನೇ ವಯಸ್ಸಿಗೆ 'ವೋಕ್ಸ್' ಎಂಬ ಎಫ್ ಸ್ಟಾರ್ಟ್‌ಅಪ್ ಹುಟ್ಟುಹಾಕಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದಾಳೆ. ವ್ಯವಹಾರಗಳಲ್ಲಿ ಮಿಸ್ಟರ್ ಕಾಲ್ ಸಮಸ್ಯೆ ತಪ್ಪಿಸಲು ಈಕೆ ನಿರ್ಮಿಸಿದ ಎಫ್ ರಿಸೆಪ್ಷನಿಸ್ಟ್ ಈಗಾಗಲೇ ಭಾರತ, ಕೆನಡಾ ಹಾಗೂ ಕಾಂಬೋಡಿಯಾದಲ್ಲಿ ಬಳಕೆಯಾಗುತ್ತಿದೆ.
- ತಿಕೋಟಾ ತಾಲ್ಲೂಕಿನ ಸೋಮದೇವರಹಟ್ಟಿ ಗ್ರಾಮದ ಹಿರೇಮಠ ಕುಟುಂಬದ ಸಿದ್ಧಯ್ಯ, ಸಾತಯ್ಯ, ಮಲ್ಲಯ್ಯ, ಬಸಯ್ಯ ಹಾಗೂ ಚಂದ್ರಪ್ಪ ಎಂಬ 30ಕ್ಕೂ ಹೆಚ್ಚು ಜನ ಇರುವ ಅವಿಭಕ್ತ ಕುಟುಂಬವು ತಾವು ನಿರ್ಮಿಸಿದ ನೂತನ ಮನೆಗೆ ಸಚಿವ ಎಂ.ಬಿ.ಪಾಟೀಲರ ಹೆಸರನ್ನು ಇಡುವ ಕೃತಜ್ಞತೆ ಸಲ್ಲಿಸಿದ್ದಾರೆ. ಒಂದು ಕಾಲದಲ್ಲಿ ಬರಗಾಲ ಎದುರಾಗಿ ನೀರು

ಪೂರೈಕೆಯಾಗದೇ ದ್ರಾಕ್ಷಿ ಬಳ್ಳಿ ಕಡಿದು ಹಾಕಲಾಗಿತ್ತು. ಇಂದು ಅದೇ 40 ಎಕರೆಯಲ್ಲಿ ದ್ರಾಕ್ಷಿ ಬೆಳೆ ಇದ್ದು, ಸುಮಾರು 100 ಟನ್ ಒಣದ್ರಾಕ್ಷಿ ಬೆಳೆದಿದ್ದೇವೆ. ಇದಕ್ಕೆ ಸಚಿವ ಎಂ.ಬಿ.ಪಾಟೀಲರ ನೀರಾವರಿ ಯೋಜನೆ ಕಾರಣ ಎಂದು ರೈತ ಮಲ್ಲಯ್ಯ ಹಿರೇಮಠ ಹಾಗೂ ಸಹೋದರರು ತಿಳಿಸಿದ್ದಾರೆ.

- ವಿಶ್ವದ ಅತ್ಯಂತ ದುಬಾರಿ ಹಣ್ಣು ಎಂದು ಪ್ರಸಿದ್ಧಿಯಾಗಿರುವ ಯುಬಾರಿ ಕಿಂಗ್ ಖರ್ಬೂಜ, ಜಪಾನ್ ದೇಶದ ಹೊಕ್ಕೈಡೋ ದ್ವೀಪದಲ್ಲಿ ಬೆಳೆಯಲಾಗುತ್ತದೆ. ಇದರ ಒಂದು ಜೋಡಿ ಹಣ್ಣುಗಳು ಹರಾಜಿನಲ್ಲಿ ಸುಮಾರು ರೂ.15 ಲಕ್ಷದಿಂದ ರೂ.35 ಲಕ್ಷದವರೆಗೆ ಮಾರಾಟವಾಗುತ್ತವೆ.
- ಇಂಡೋನೇಷ್ಯಾದಲ್ಲಿ ಸಿಗುವ ಸಿವೆಟ್ ಕಾಫಿಯು ಅತ್ಯಂತ ದುಬಾರಿ ಕಾಫಿಯಾಗಿದೆ. ಸಿವೆಟ್ ಬೆಕ್ಕು ಕಾಫಿ ಹಣ್ಣುಗಳನ್ನು ತಿಂದು ಮಲದ ಮೂಲಕ ಹೊರಹಾಕುವ ಬೀಜಗಳನ್ನು ಸಂಗ್ರಹಿಸಿ, ತಯಾರಿಸಲಾಗುವ ಕಾಫಿಪುಡಿಗೆ 1 ಕೆ.ಜಿ.ಗೆ ರೂ. 1 ಲಕ್ಷಗೂ ಹೆಚ್ಚು ಬೆಲೆ ಇದೆ.

ಹಿ ದು ಗ ರ ಅ ನಿ ಸಿ ಕೆ . . .



ಶೀಘ್ರ ಕಾರ್ಯಾರಂಭ ಮಾಡಲಿ : ಭಾರತ್ ಟ್ಯಾಕ್ಸಿ ಮಾದರಿಯಲ್ಲೇ ದೇಶದಲ್ಲಿ ಸಹಕಾರಿ ವಲಯದ ಬೆಳವಣಿಗೆಗೆ ಉತ್ತೇಜನ ನೀಡುವ ಸಲುವಾಗಿ ನೂತನ ಜೀವ ವಿಮಾ ಕಂಪನಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಸಹಕಾರ ವಲಯದ ಸದಸ್ಯರಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಬಹುದಾಗಿದೆ. ಇದು ಆದಷ್ಟು ಶೀಘ್ರ ಕಾರ್ಯಾರಂಭ ಮಾಡಲಿ.

▶▶ ಅಚ್ಯುತ ಕುಮಾರ್ ಬಿ.ಕೆ., ತಿಪಟೂರು

ಸಮಾಧಾನಕರವಾಗಿದೆ : ಒಂದೆಡೆ ನಡೆಯುತ್ತಿರುವ ಯುದ್ಧದಿಂದಾಗಿ ಇಂಧನ ಪೂರೈಕೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ 2027ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರದ ಅಂದಾಜನ್ನು ಶೇ. 6.5 ರಿಂದ ಶೇ.6.4ಕ್ಕೆ ಅಂತರರಾಷ್ಟ್ರೀಯ ಹಣಕಾಸು ನಿಧಿ ತಗ್ಗಿಸಿದೆ. ಆದರೂ ನಮ್ಮ ದೇಶ ವಿಶ್ವದ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರಿಯಲಿದೆ ಎಂದಿರುವುದು ಸಮಾಧಾನಕರವಾಗಿದೆ.

▶▶ ಪಿಲ್ಲ ನಾರಾಯಣಸ್ವಾಮಿ., ಕೋಲಾರ

ಸಂಪಾದಕರು :
ಪುಂಡಲೀಕ ಎನ್. ಕೇರೂರೆ,
ಮುಖ್ಯಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ
ಮಹಾಮಂಡಳ ನಿ., ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, #35, 3rd Cross, Sudhamanagar, Bangalore - 560027.